



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಗುರುವಾರ, ೨೭, ಮಾರ್ಚ್, ೨೦೨೫(ಚೈತ್ರ, ೦೬, ಶಕವರ್ಷ, ೧೯೪೭) BENGALURU, THURSDAY, 27, MARCH, 2025(CHAITHRA, 06, SHAKAVARSHA, 1947)	ಸಂ. ೨೦೪ No. 204
-----------------------	---------------------------------------------------------------------------------------------------------------------------------------	--------------------

## ಕರ್ನಾಟಕ ಸರ್ಕಾರ

ಸಂಖ್ಯೆ:ನಅಇ 67 ಎಂಎಲ್‌ಆರ್ 2025(e).

ಕರ್ನಾಟಕ ಸರ್ಕಾರ ಸಚಿವಾಲಯ,

ವಿಕಾಸ ಸೌಧ,

ಬೆಂಗಳೂರು, ದಿನಾಂಕ: 26/03/2025.

## ಅಧಿಸೂಚನೆ

ವಿಜಯಪುರ ಮಹಾನಗರ ಪಾಲಿಕೆಯಲ್ಲಿನ ಚುನಾಯಿತ ಕೌನ್ಸಿಲರ್ ಗಳು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರ ಸೆಕ್ಷನ್-19(1) ರನ್ವಯ ತಾವು ಚುನಾಯಿತರಾಗಿ ಪದಗ್ರಹಣ ಮಾಡಿದಂದಿನಿಂದ ಒಂದು ತಿಂಗಳೊಳಗಾಗಿ ತಮ್ಮ ಮತ್ತು ಕುಟುಂಬ ಸದಸ್ಯರ ಚರಾಸ್ತಿ ಮತ್ತು ಸ್ಥಿರಾಸ್ತಿಯನ್ನು ಘೋಷಿಸದ ಕಾರಣ, ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರ ಸೆಕ್ಷನ್-19(3) ರಡಿಯಲ್ಲಿ ಇರುವ ಅವಕಾಶದನ್ವಯ ವಿಜಯಪುರ ಮಹಾನಗರ ಪಾಲಿಕೆಯಲ್ಲಿನ ಒಟ್ಟು 35 ವಾರ್ಡುಗಳ ಎಲ್ಲಾ 35 ಕೌನ್ಸಿಲರ್ ಗಳನ್ನು ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ ರವರು ದಿನಾಂಕ:24/03/2025 ರಂದು ಅನರ್ಹಗೊಳಿಸಿ ಆದೇಶಿಸಿರುತ್ತಾರೆ. ಆದ್ದರಿಂದ, ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರ ನಿಯಮ-100 ರನ್ವಯ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಆಡಳಿತಾತ್ಮಕ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕ ಕುಂದುಕೊರತೆಗಳನ್ನು ಶೀಘ್ರವಾಗಿ ವಿಲೇ ಮಾಡುವ ಕಾರಣದಿಂದ ಮುಂದಿನ ಹೊಸ ಚುನಾಯಿತ ಆಡಳಿತ ಮಂಡಳಿಯು ಅಸ್ತಿತ್ವಕ್ಕೆ ಬರುವವರೆಗೂ ದಿನಾಂಕ:25/03/2025 ರಿಂದ ಅನ್ವಯವಾಗುವಂತೆ ಜಿಲ್ಲಾಧಿಕಾರಿ, ವಿಜಯಪುರ ಜಿಲ್ಲೆ ರವರನ್ನು ವಿಜಯಪುರ ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಟಿ ಮಂಜುನಾಥ)

ಸರ್ಕಾರದ ಅಧೀನ ಕಾರ್ಯದರ್ಶಿ,  
ನಗರಾಭಿವೃದ್ಧಿ ಇಲಾಖೆ (ಎಂಎ-1&3)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು